



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೧೬, ಆಗಸ್ಟ್, ೨೦೨೪(ಶ್ರಾವಣ, ೨೫, ಶಕವರ್ಷ, ೧೯೪೬) BENGALURU, FRIDAY, 16, AUGUST, 2024(SHRAVANA, 25, SHAKAVARSHA, 1946)	ಸಂ. ೩೯೭ No.397
------------------------	--	-------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಸ 46 ಶಾಸನ 2024, ಬೆಂಗಳೂರು, ದಿನಾಂಕ: 16 .08.2024

ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕ, 2024 ಇದಕ್ಕೆ 2024 ರ ಆಗಸ್ಟ್ ತಿಂಗಳ 15 ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024 ರ ಕರ್ನಾಟಕ ಅಧಿನಿಯಮಸಂಖ್ಯೆ:42ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IVA) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 42**

(2024ರ ಆಗಸ್ಟ್ ತಿಂಗಳ 16ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2024**

(2024ರ ಆಗಸ್ಟ್ ತಿಂಗಳ 15ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 (1991ರ ಕರ್ನಾಟಕ ಅಧಿನಿಯಮ ಸಂ.7)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ; ಇದು ಭಾರತ ಗಣರಾಜ್ಯದ ಎಷ್ಟತ್ತನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:-** (1) ಈ ಅಧಿನಿಯಮವನ್ನು ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ

(ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು, ಈ ಕೂಡಲೇ ಜಾರಿಗೆ ಬರತಕ್ಕದ್ದು.

**2. 2ನೇ ಪ್ರಕರಣದ ತಿದ್ದುಪಡಿ.**-ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 (1991ರ ಕರ್ನಾಟಕ ಅಧಿನಿಯಮ ಸಂ.7)ರ (ಇದರಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 2ನೇ ಪ್ರಕರಣದಲ್ಲಿ,-

(i) (2)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(2ಎ) "ಹೊರಗುತ್ತಿಗೆ ಮೇರೆಗೆ ನೇಮಕಾತಿ" ಎಂದರೆ ರಾಜ್ಯ ನಾಗರಿಕ ಸೇವೆಗಳ ವೃಂದದಲ್ಲಿನ ಅಥವಾ ಸಾರ್ವಜನಿಕ ವಲಯದ ಸಂಸ್ಥೆಗಳ ಯಾವುದೇ ಹುದ್ದೆಗೆ, ಸರ್ಕಾರದಿಂದ ಮಾನ್ಯತೆ ಪಡೆದ ಮಾನವ ಶಕ್ತಿ ಪೂರೈಕೆ ಏಜೆನ್ಸಿಯಿಂದ ನೇರ ನೇಮಕಾತಿ ಕೋಟಾದ ಎದುರಿಗೆ ಮಾಡುವ ನೇಮಕಾತಿ."

(ii) (4)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(4ಎ) "ಅವಧಿ ನಿರ್ದಿಷ್ಟ ಹುದ್ದೆ" ಅಥವಾ "ಸಾವಧಿಕ ಹುದ್ದೆ" ಎಂದರೆ ಸರ್ಕಾರಿ ನೌಕರನು ರಾಜ್ಯ ಸರ್ಕಾರದಡಿಯಲ್ಲಿನ ಅಥವಾ ಸರ್ಕಾರಿ ವಲಯದ ಸೇವೆ ಅಥವಾ ಹುದ್ದೆಯಲ್ಲಿ ಮರು ನೇಮಕಾತಿಯಿಲ್ಲದೆ ನಲವತ್ತೈದು ದಿನಗಳಿಗಿಂತ ಹೆಚ್ಚಲ್ಲದ ಅವಧಿಯವರೆಗೆ ಹೊಂದಿರುವ ಶಾಶ್ವತ ಹುದ್ದೆ."

(iii) (8)ನೇ ಖಂಡದಲ್ಲಿ,-

(ಎ) ಉಪಖಂಡ (i)ರಲ್ಲಿ "ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ಎರಡನೇ ತಿದ್ದುಪಡಿ) ಅಧಿನಿಯಮ, 2004ರ (ಇಲ್ಲಿ ಇನ್ನು ಮುಂದೆ ಎರಡನೇ ತಿದ್ದುಪಡಿ ಅಧಿನಿಯಮ 2004 ಎಂದು ಉಲ್ಲೇಖಿಸಲಾಗಿದೆ)" ಎಂಬ ಪದಗಳು, ಅಂಕಿಗಳು ಮತ್ತು ಆವರಣ ಚಿಹ್ನೆಗಳ ಬದಲಾಗಿ "ಪ್ರತಿ ನೇರ ನೇಮಕಾತಿಯ ಸಮಯದ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ಬಿ) ಉಪಖಂಡ (ii) ಮತ್ತು (iii) ರಲ್ಲಿ "ಎರಡನೇ ತಿದ್ದುಪಡಿ ಅಧಿನಿಯಮ 2004ರ" ಎಂಬ ಪದಗಳು ಮತ್ತು ಅಂಕಿಗಳ ಬದಲಾಗಿ "ಪ್ರತಿ ನೇರ ನೇಮಕಾತಿಯ ಸಮಯದ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**3. 3ನೇ ಪ್ರಕರಣದ ತಿದ್ದುಪಡಿ.**-ಮೂಲ ಅಧಿನಿಯಮದ 3ನೇ ಪ್ರಕರಣದಲ್ಲಿ,-

(i) (ಎ), (ಬಿ) ಮತ್ತು (ಸಿ) ಖಂಡಗಳ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಎ) ಸಂಶೋಧನೆಯನ್ನು ನಡೆಸಲು ಅಥವಾ ಮಾರ್ಗದರ್ಶನ ನೀಡಲು ಅಥವಾ ನಿರ್ದೇಶನ ನೀಡುವುದಕ್ಕಾಗಿ ಇರುವ ಗ್ರೂಪ್ 'ಎ'ದರ್ಜೆ (ಕಿರಿಯಶ್ರೇಣಿ) ವೃಂದದ ಮೇಲಿನ ಹುದ್ದೆಗಳು;

(ಬಿ) ವೈಜ್ಞಾನಿಕ ಹುದ್ದೆಗಳೆಂದು ವರ್ಗೀಕರಿಸಲಾದ ಗ್ರೂಪ್ 'ಎ' ದರ್ಜೆ (ಕಿರಿಯಶ್ರೇಣಿ) ವೃಂದದ ಮೇಲಿನ ಹುದ್ದೆಗಳು;

(ಸಿ) 45 ದಿನಗಳಿಗಿಂತ ಕಡಿಮೆ ಅವಧಿಗಾಗಿ ತಾತ್ಕಾಲಿಕ, ಅರೆಕಾಲಿಕ, ಗುತ್ತಿಗೆ ಆಧಾರದ ಮೇಲೆ ತುಂಬಲಾದ ಅವಧಿ ನಿರ್ದಿಷ್ಟಹುದ್ದೆಗಳು ಅಥವಾ ಸಾವಧಿಕ ಹುದ್ದೆಗಳು."

(ii) (ಡಿ) ಖಂಡವನ್ನು ಬಿಟ್ಟು ಬಿಡತಕ್ಕದ್ದು.

#### 4. 4ನೇ ಪ್ರಕರಣದ ತಿದ್ದುಪಡಿ.-ಮೂಲ ಅಧಿನಿಯಮದ 4ನೇ ಪ್ರಕರಣದಲ್ಲಿ,-

(i) (1ಎ) ಉಪ-ಪ್ರಕರಣದಲ್ಲಿ ಎರಡು ಕಡೆಗಳಲ್ಲಿ ಬರುವ "ಎರಡನೇ ತಿದ್ದುಪಡಿ ಅಧಿನಿಯಮ 2004ರ" ಎಂಬ ಪದಗಳು ಮತ್ತು ಅಂಕಿಗಳ ಬದಲಾಗಿ "ಪ್ರತಿ ನೇರ ನೇಮಕಾತಿಯ ಸಮಯದ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(ii) (4)ನೇ ಉಪ-ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(5) ರಾಜ್ಯ ಸಿವಿಲ್ ಸೇವೆಗಳ ವೃಂದದಲ್ಲಿನ ಅಥವಾ ಸರ್ಕಾರಿವಲಯದ ಸಂಸ್ಥೆಗಳಲ್ಲಿನ ಯಾವುದೇ ಹುದ್ದೆಗೆ ನೇರನೇಮಕಾತಿ ಕೋಟಾದ ಎದುರು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವಾಗ, ಸರ್ಕಾರದಿಂದ ಮಾನ್ಯತೆ ಪಡೆದ ಮಾನವಶಕ್ತಿ ಪೂರೈಕೆ ಏಜೆನ್ಸಿಯು, ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ಸದಸ್ಯರಿಗೆ ನಿಯಮಿಸಬಹುದಾದ ಅಂಥ ವ್ಯಾಪ್ತಿ ಮತ್ತು ವಿಧಾನದಲ್ಲಿ ಸಾಕಷ್ಟು ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು:

ಪರಂತು, ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ತಾತ್ಕಾಲಿಕ ಆಧಾರದಲ್ಲಿರತಕ್ಕದ್ದು ಮತ್ತು ಅದನ್ನು ನೇರನೇಮಕಾತಿ ಕೋಟಾದ ಎದುರು ಕ್ರಮಬದ್ಧಗೊಳಿಸತಕ್ಕದ್ದಲ್ಲ:

ಮತ್ತು ಪರಂತು, ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ನೇರನೇಮಕಾತಿ ಎದುರಾಗಿ ಮಂಜೂರಾದ ಹುದ್ದೆಗಳ ಶೇಕಡಾ ಹತ್ತರಷ್ಟನ್ನು ಮೀರತಕ್ಕದ್ದಲ್ಲ:

ಅಲ್ಲದೆ ಪರಂತು, ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2024ರ ಪ್ರಾರಂಭದ ದಿನಾಂಕದಂದು ಅಥವಾ ಅದಕ್ಕೆ ಮೊದಲು ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ಮಂಜೂರಾದ ಹುದ್ದೆಗಳ ಸಂಖ್ಯಾಬಲದ ಶೇಕಡಾ ಹತ್ತರಷ್ಟು ಮೀರಿದ್ದರೆ, ಆಗ ಅಂಥ ನೇಮಕಾತಿಗಳನ್ನು ಪ್ರತಿವರ್ಷ ಶೇಕಡಾ ಹತ್ತರಷ್ಟು ಕಡಿಮೆಗೊಳಿಸತಕ್ಕದ್ದು.

(6) ಹೊರಗುತ್ತಿಗೆ ನೇಮಕಾತಿ ಮತ್ತು ಏಜೆನ್ಸಿಯ ಮಾನ್ಯತೆಯ ಕುರಿತು ನಿಬಂಧನೆಗಳು ಮತ್ತು ಷರತ್ತುಗಳನ್ನು ಸರ್ಕಾರವು ಕಾಲಕಾಲಕ್ಕೆ ಹೊರಡಿಸಿದ ಆದೇಶದ ಮೂಲಕ ನಿರ್ದಿಷ್ಟಪಡಿಸತಕ್ಕದ್ದು."

#### 5. 4ಎ ಪ್ರಕರಣದ ತಿದ್ದುಪಡಿ.-ಮೂಲ ಅಧಿನಿಯಮದ 4ಎ ಪ್ರಕರಣದಲ್ಲಿ (5)ನೇ ಉಪ-ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(6) ತಹಶೀಲ್ದಾರನು ಯಾವುದೇ ಸಮಯದಲ್ಲಿ ಸ್ವಯಂಪ್ರೇರಿತವಾಗಿ ಅಥವಾ ಯಾರೇ ವ್ಯಕ್ತಿಯಿಂದ ಆತನಿಗೆ ಸಲ್ಲಿಸಿದ ಅರ್ಜಿಯ ಮೇಲೆ ಸುಳ್ಳು ಜಾತಿ ಪ್ರಮಾಣ ಪತ್ರದ ಕುರಿತು ಜಾತಿಗೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸತಕ್ಕದ್ದು ಮತ್ತು ಆತನ ಅಭಿಪ್ರಾಯದಲ್ಲಿ ಯಾರ ವಿರುದ್ಧತಪ್ಪು ಮಾಹಿತಿ ನೀಡಿ ಜಾತಿ ಪ್ರಮಾಣಪತ್ರ ಪಡೆದಿರುವ ಆರೋಪವಿದೆಯೋ ಅದು ನಿಜವೆಂದು ಕಂಡುಬಂದಲ್ಲಿ, ಅವನಿಗೆ ನೀಡಿದ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸತಕ್ಕದ್ದು:

ಪರಂತು, ತಹಶೀಲ್ದಾರನು ಅಂಥ ವ್ಯಕ್ತಿಗೆ ಆತನ ಅಹವಾಲನ್ನು ಹೇಳಿಕೊಳ್ಳಲು ಯುಕ್ತ ಅವಕಾಶವನ್ನು ನೀಡಿದ ಹೊರತು ಯಾವುದೇ ರದ್ದತಿ ಆದೇಶವನ್ನು ಹೊರಡಿಸತಕ್ಕದ್ದಲ್ಲ."

#### 6. 4ಡಿ ಪ್ರಕರಣದ ತಿದ್ದುಪಡಿ.-ಮೂಲ ಅಧಿನಿಯಮದ 4ಡಿ ಪ್ರಕರಣದ (2)ನೇ ಉಪ-ಪ್ರಕರಣದಲ್ಲಿ "ಭಾವಿಸಬಹುದಾದಂಥ ಆದೇಶವನ್ನು" ಎಂಬ ಪದಗಳ ತರುವಾಯ "ಅಪೀಲನ್ನು ಸ್ವೀಕರಿಸಿದ ದಿನಾಂಕದಿಂದ ನಾಲ್ಕು ತಿಂಗಳುಗಳ ಅವಧಿಯೊಳಗೆ" ಎಂಬ ಪದಗಳನ್ನು ಸೇರಿಸತಕ್ಕದ್ದು.

**7. 4ಎಫ್ ಪ್ರಕರಣದ ತಿದ್ದುಪಡಿ.-**ಮೂಲ ಅಧಿನಿಯಮದ 4ಎಫ್ ಪ್ರಕರಣದ (2)ನೇ ಉಪ-ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(3) ಉಪ-ಪ್ರಕರಣ (1)ರಡಿಯಲ್ಲಿ ಆದೇಶಗಳನ್ನು ಹೊರಡಿಸಿದ ನಂತರ ಡೆಪ್ಯೂಟಿ ಕಮಿಷನರು, ಸಂಬಂಧಪಟ್ಟ ತಹಶೀಲ್ದಾರನು ಸುಳ್ಳು ಜಾತಿಪ್ರಮಾಣ ಪತ್ರವನ್ನು ನೀಡಿರುವುದಕ್ಕಾಗಿ ಆತನ್ನು ಅಮಾನತ್ತಿನಲ್ಲಿಡುವಂತೆ ಸಂಬಂಧಪಟ್ಟ ಸಕ್ಷಮಪ್ರಾಧಿಕಾರಿಗೆ ವರದಿ ನೀಡತಕ್ಕದ್ದು. ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಿಯು ವರದಿಯನ್ನು ಸ್ವೀಕರಿಸಿದ ಹದಿನೈದು ದಿನಗಳೊಳಗಾಗಿ ವಿಚಾರಣೆಯನ್ನು ಬಾಕಿಯಿರಿಸಿ, ವರದಿಯ ಮೇಲೆ ಕ್ರಮವಹಿಸತಕ್ಕದ್ದು.

(4) ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ತಪ್ಪು ವರದಿಯನ್ನು ಶಿಫಾರಸ್ಸು ಮಾಡಲು ಮತ್ತು ಸಲ್ಲಿಸಲು ಜವಾಬ್ದಾರರಾಗಿರುವ ಇತರ ಅಧಿಕಾರಿಗಳ ಸಂದರ್ಭದಲ್ಲಿ, ಡೆಪ್ಯೂಟಿ ಕಮಿಷನರು ವಿಚಾರಣೆಯನ್ನು ಬಾಕಿಯಿರಿಸಿ ತಕ್ಷಣದಿಂದ ಅವರನ್ನು ಅಮಾನತುಗೊಳಿಸತಕ್ಕದ್ದು."

**8. 5ಎ ಪ್ರಕರಣದ ತಿದ್ದುಪಡಿ.-**ಮೂಲ ಅಧಿನಿಯಮದ 5ಎ ಪ್ರಕರಣದಲ್ಲಿ "ಒಂದು ಸಾವಿರ ರೂಪಾಯಿಗಳಿಗೆ" ಮತ್ತು "ಐದು ಸಾವಿರ ರೂಪಾಯಿಗಳವರೆಗೆ" ಎಂಬ ಪದಗಳ ಬದಲಿಗೆ "ಐದು ಸಾವಿರ ರೂಪಾಯಿಗಳಿಗೆ" ಮತ್ತು "ಇಪ್ಪತ್ತೈದು ಸಾವಿರ ರೂಪಾಯಿಗಳವರೆಗೆ" ಎಂಬ ಪದಗಳನ್ನು ಅನುಕ್ರಮವಾಗಿ ಪ್ರತಿಯೋಜಿಸತಕ್ಕದ್ದು.

**9. 5ಬಿ ಪ್ರಕರಣದ ತಿದ್ದುಪಡಿ.-**ಮೂಲ ಅಧಿನಿಯಮದ 5ಬಿ ಪ್ರಕರಣದಲ್ಲಿ "ಒಂದು ಸಾವಿರ ರೂಪಾಯಿಗಳಿಗೆ" ಮತ್ತು "ಐದು ಸಾವಿರ ರೂಪಾಯಿಗಳವರೆಗೆ" ಎಂಬ ಪದಗಳ ಬದಲಿಗೆ "ಐದು ಸಾವಿರ ರೂಪಾಯಿಗಳಿಗೆ" ಮತ್ತು "ಇಪ್ಪತ್ತೈದು ಸಾವಿರ ರೂಪಾಯಿಗಳವರೆಗೆ" ಎಂಬ ಪದಗಳನ್ನು ಅನುಕ್ರಮವಾಗಿ ಪ್ರತಿಯೋಜಿಸತಕ್ಕದ್ದು.

**10. 5ಸಿ ಹೊಸ ಪ್ರಕರಣದ ಸೇರ್ಪಡೆ.-**ಮೂಲ ಅಧಿನಿಯಮದ 5ಬಿ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

**"5ಸಿ. ವರದಿ ಮಾಡುವ ಅಧಿಕಾರಿ ಮತ್ತು ಸಿಬ್ಬಂದಿಗೆ ಸುಳ್ಳು ವರದಿ ಸಲ್ಲಿಕೆಗಾಗಿ ದಂಡನೆ.-** (1) ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ವಿಚಾರಣಾ ಪ್ರಾಧಿಕಾರವಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಯು, ಅನುಸೂಚಿತಜಾತಿಗಳು ಅಥವಾ ಅನುಸೂಚಿತ ಬುಡಕಟ್ಟುಗಳ ಸದಸ್ಯರಲ್ಲದ ವ್ಯಕ್ತಿಯನ್ನು ಅನುಸೂಚಿತ ಜಾತಿಗಳು ಅಥವಾ ಅನುಸೂಚಿತ ಬುಡಕಟ್ಟುಗಳ ಸಿಂಧುತ್ವ ಪ್ರಮಾಣ ಪತ್ರ ಅಥವಾ ಜಾತಿ ಪ್ರಮಾಣ ಪತ್ರವನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅಥವಾ ತಹಶೀಲ್ದಾರರಿಂದ ಅನುಕ್ರಮವಾಗಿ ಪಡೆದುಕೊಳ್ಳಲು ಸಾಧ್ಯವಾಗುವಂತೆ ಉದ್ದೇಶಪೂರ್ವಕವಾಗಿ ಅಥವಾ ನಿರ್ಲಕ್ಷ್ಯದಿಂದ ಯಾವುದೇ ವರದಿಯನ್ನು ಸಿದ್ಧಪಡಿಸಿದರೆ ಮತ್ತು ಅದನ್ನು ಜಿಲ್ಲಾ ಜಾತಿಪರಿಶೀಲನಾ ಸಮಿತಿಗೆ ಸಲ್ಲಿಸಿದರೆ, ಕ್ರಿಮಿನಲ್ ಕ್ರಮಕ್ಕೆ ಗುರಿಯಾಗತಕ್ಕದ್ದು ಮತ್ತು ಅಪರಾಧ ನಿರ್ಣಿತನಾದ ಮೇಲೆ, ಆರು ತಿಂಗಳಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಕಾರಾವಾಸ ಮತ್ತು ಐದು ಸಾವಿರ ರೂಪಾಯಿಗಳಿಗಿಂತ ಕಡಿಮೆಯಲ್ಲದ ಆದರೆ ಇಪ್ಪತ್ತೈದು ಸಾವಿರ ರೂಪಾಯಿಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ದಂಡಿತನಾಗತಕ್ಕದ್ದು.

(2) ಸುಳ್ಳು ವರದಿಯನ್ನು ಸಲ್ಲಿಸುವ ಅಧಿಕಾರಿ ಅಥವಾ ಸಿಬ್ಬಂದಿಯ ಕರ್ತವ್ಯ ಲೋಪಕ್ಕಾಗಿ ಸಂಬಂಧಿತ ಸೇವಾನಿಯಮಗಳಡಿಯಲ್ಲಿ ಇಲಾಖಾ ಶಿಸ್ತು ಕ್ರಮಕ್ಕೂ ಸಹ ಹೊಣೆಗಾರರಾಗಿರತಕ್ಕದ್ದು.

**11. 8ನೇ ಪ್ರಕರಣದ ತಿದ್ದುಪಡಿ.-**ಮೂಲ ಅಧಿನಿಯಮದ 8ನೇ ಪ್ರಕರಣದಲ್ಲಿ,-

(i) ಶೀರ್ಷಿಕೆಯ ತರುವಾಯ ಅಸ್ತಿತ್ವದಲ್ಲಿರುವ ಉಪಬಂಧವನ್ನು ಉಪ-ಪ್ರಕರಣ (1) ಎಂಬುದಾಗಿ ಮರು ಸಂಖ್ಯೆ ನೀಡತಕ್ಕದ್ದು, ಹಾಗೆ ಮರು ಸಂಖ್ಯೆ ನೀಡಲಾದ (1)ನೇ ಉಪ-ಪ್ರಕರಣದಲ್ಲಿ,-

(ಎ) ಖಂಡ (ಡಿ) ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(ಡಿ-1) ಸರ್ಕಾರದ ಕಾರ್ಯದರ್ಶಿ, ಕಂದಾಯ ಇಲಾಖೆ, ಕರ್ನಾಟಕ ಸರ್ಕಾರ - ಪದಮಿತ್ತ ಸದಸ್ಯ."

(ಬಿ) ಖಂಡ (ಇ)-ನಲ್ಲಿ "ಮತ್ತು ಕಾರ್ಮಿಕ ಇಲಾಖೆ" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು.

(ii) ಹಾಗೆ ಮರು ಸಂಖ್ಯೆ ನೀಡಲಾದ (1)ನೇ ಉಪ-ಪ್ರಕರಣ ಮತ್ತು ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(2) ಸ್ಥಾಯಿ ಸಮಿತಿಯು ವರ್ಷದಲ್ಲಿ ಕನಿಷ್ಠ ಎರಡು ಬಾರಿ ಸಭೆ ಸೇರತಕ್ಕದ್ದು."

**12.ತೊಂದರೆಗಳನ್ನು ನಿವಾರಿಸುವ ಅಧಿಕಾರ.-** (1) ಈ ಅಧಿನಿಯಮದ ಉಪಬಂಧಗಳಿಗೆ ಪರಿಣಾಮ ನೀಡುವಲ್ಲಿ ಏನಾದರೂ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು ಆದೇಶದ ಮೂಲಕ ತೊಂದರೆಯನ್ನು ನಿವಾರಿಸುವುದಕ್ಕಾಗಿ ಅವಶ್ಯಕವೆಂದು ಕಂಡುಬರುವ ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದಂಥ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳ ಅವಧಿಯ ಮುಕ್ತಾಯದ ತರುವಾಯ ಯಾವುದೇ ಅಂಥ ಆದೇಶವನ್ನು ಮಾಡತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು, ಅದನ್ನು ಮಾಡಿದ ತರುವಾಯ ಸಾಧ್ಯವಾದಷ್ಟು ಬೇಗನೆ ರಾಜ್ಯ ವಿಧಾನಮಂಡಲ ಸದನಗಳ ಮುಂದೆ ಮಂಡಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**

ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.

**PARLIAMENTARY AFFAIRS AND LEGISLATION SECRETARIAT  
NOTIFICATION**

**NO.DPAL 46 SHASHANA 2024, BENGALURU, DATED:16.08.2024**

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) **ಅಧಿನಿಯಮ, 2024**(2024ರ ಕರ್ನಾಟಕ ಅಧಿನಿಯಮ ಸಂಖ್ಯೆ:42) ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IVA) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**KARNATAKA ACT NO.42 OF 2024**

(First Published in the Karnataka Gazette Extra-ordinary on the     day of August , 16<sup>th</sup>  
2024)

**THE KARNATAKA SCHEDULED CASTES, SCHEDULED TRIBES AND OTHER  
BACKWARD CLASSES (RESERVATION OF APPOINTMENTS ETC.,)  
(AMENDMENT) ACT, 2024**

(Received the assent of Governor on the 15<sup>th</sup> day of August, 2024)

An Act further to amend the Karnataka Scheduled Castes, Scheduled Tribes and other Backward Classes (Reservation of Appointments etc.,) Act, 1990.

Whereas it is expedient further to amend the Karnataka Scheduled Castes, Scheduled Tribes and other Backward Classes (Reservation of Appointments etc.,) Act, 1990 (Karnataka Act No. 7 of 1991) for the purposes hereinafter appearing;

Be it enacted by Karnataka State Legislature in the seventy fifth year of the Republic of India as follows:-

**1. Short title and commencement.-** (1) This Act may be called the Karnataka scheduled castes, scheduled tribes and other backward classes (Reservation of Appointments etc.,) (Amendment) Act, 2024.

(2) It shall come into force at once.

**2. Amendment of section 2.-** In the Karnataka Scheduled Castes, Scheduled Tribes and other Backward Classes (Reservation of Appointments etc.,) Act, 1990 (Karnataka Act No.7 of 1991) (hereinafter referred to as the principal Act), in section 2,-

(i) after clause (2), the following shall be inserted, namely:-

"(2-a) "Appointment on outsource" means appointment to any post in the cadre of the State civil services or establishments in public sector, against direct recruitment quota by a manpower supply agency recognised by the Government."

(ii) after clause (4), the following shall be inserted, namely:-

"(4-a) Period specific post" or "tenure post" means a permanent post held by a Government servant in a service or post under State Government or in the establishment in public sector for a period of not more than forty-five days, without reappointment."

(iii) in clause (8),-

- (a) in sub-clause (i), for the brackets, words and figures "the Karnataka Scheduled Castes, Scheduled Tribes and other Backward classes (Reservation of Appointment etc) (Second Amendment) Act, 2004 (hereinafter referred to as the Second Amendment Act, 2004), the words, "each time of the direct recruitment" shall be substituted;
- (b) in sub-clauses (ii) and (iii), for the words and figure "the Second Amendment Act, 2004" the words, "each time of the direct recruitment" shall be substituted.

**3. Amendment of section 3.-** In section 3 of the principal Act,-

(i) for clauses (a),(b) and (c), the following shall be substituted, namely:-

- "(a) posts above the cadre of Group 'A' (Junior Scale) meant for conducting or guiding or directing research;
- (b) posts above the cadre of Group 'A' (Junior Scale) classified as scientific posts;
- (c) period specific posts or tenure posts filled on temporary, part time, contract basis for period less than 45 days".

(ii) clause (d) shall be omitted.

**4. Amendment of section 4.-** In section 4 of the principal Act,-

(i) in sub-section (1A), for the words, bracket and figures "(Second Amendment) Act, 2004", in the two places where they occur, the words, "each time of the direct recruitment" shall be substituted; and

(ii) after sub-section (4), the following shall be inserted, namely:-

“(5) A manpower supply agency recognised by the Government while making appointment on the basis of outsource against direct recruitment quota to any post in the cadre of the State civil services or establishments in public sector has to ensure that adequate representation is given to the members of the Scheduled Castes, Scheduled Tribes and Other Backward Classes to such extent and in such manner as may be prescribed:

Provided that, the appointment on the basis of outsource shall be on temporary basis and shall not be regularized against direct recruitment quota.

Provided further that, the appointment on the basis of outsource shall not exceed ten percent of the sanctioned strength of the post against direct recruitment.

Provided also that, on or before the commencement of the Karnataka scheduled castes, scheduled tribes and other backward classes

(Reservation of Appointments etc.,) (Amendment) Act, 2024 if the appointment on the basis of outsource exceeds ten percent of the sanctioned strength of the post, then such appointments shall be reduced every year by ten percent.

- (6) The terms and conditions of outsource appointment and recognition of agency shall be specified by an order issued by the Government from time to time."

**5. Amendment of section 4A.-**In section 4A of the principal Act, after sub-section (5), the following shall be inserted, namely:-

"(6) The Tahsildar may at any time either suo-motu or on an application made to him by any person regarding false caste certificate, shall examine the records relating to the cast, and if in his opinion that the person against whom the allegation is made has obtained the caste certificate by furnishing false information found true, he shall cancel the caste certificate issued by him forthwith:

Provided that, the Tahasildar shall not pass any order of cancellation unless such person is given an opportunity of being heard".

**6. Amendment of section 4D.-** In section 4D of the Principal Act, in sub-section (2), after the words "deems fit", the words "within a period of four months from the date of receipt of appeal.", shall be inserted.

**7. Amendment of section 4F.-** In section 4F of the Principal Act, after sub-section (2), the following shall be inserted namely:-

"(3) After passing the orders under sub-section (1), the Deputy Commissioner shall report to the concerned competent authority to place the concerned Tahsildar under suspension for issue of false caste certificate. The concerned competent authority shall act upon the report within fifteen days after receipt of the report pending enquiry.

(4) In case of other officials who are responsible for recommending and submitting false report regarding the caste certificate, the Deputy Commissioner shall place them under suspension immediately pending enquiry".

**8. Amendment of section 5A.-** In section 5A of the Principal Act, for the words "one thousand" and "five thousand", the words "five thousand" and "twenty five thousand" respectively shall be substituted.

**9. Amendment of section 5B.-** In section 5B of the Principal Act, for the words "one thousand" and "five thousand", the words "five thousand" and "twenty five thousand" shall respectively be substituted.

**10. Insertion of new section 5C.-** After section 5B of the Principal Act, the following shall be inserted, namely:-

**"5C. Penalty for submission of false report by the reporting officer and official.-** (1) If an officer and official functioning as enquiry authority regarding caste certificate cases intentionally or negligently prepares any report and submit the same to the District Caste Verification Committee or to the Tahsildar, so as to enable a person who is not a member of the Scheduled Castes or Scheduled Tribes, to secure validity



certificate or caste certificate of the Scheduled Castes or Scheduled Tribes from the District Caste Verification Committee or Tahsildar respectively shall be liable for criminal action and shall on conviction, be punishable with rigorous imprisonment for a term which shall not be less than six months but which may extend up to two years and with fine which shall not be less than five thousand rupees but which may extend to twenty five thousand rupees.

(2) The officer or official submitting false report shall also be liable for departmental disciplinary action under the relevant service rules for dereliction of duty.”

**11. Amendment of section 8.-**In section 8 of the principal Act,-

(i) after the heading existing provision shall be renumbered as sub-section (1) thereof and in sub-section (1) as so renumbered,-

(a) after item (d), the following shall be inserted, namely:-

“(d-1) The Secretary to Government, Revenue Department,  
Government of Karnataka - Ex-officio Member”

(b) in clause (e) the symbol and words “&Labour Department” shall be omitted.

(ii) after sub-section (1) as so renumbered and the proviso, the following shall be inserted, namely:-

“(2) The standing committee shall meet at least twice in a year.”

**12.Power to remove difficulty.-**(1) If any difficulty arises in giving effect to the provisions of this Act, the State Government may, by order published in the Official Gazette, make such provisions, not inconsistent with the provisions of this Act, as may appear to it to be necessary for removing the difficulty.

Provided that, no such order shall be made under this section after the expiry of a period of two years from the date of commencement of this Act.

(2) Every order made under sub-section (1), shall be laid, as soon as may be after it is made, before each house of the State Legislature.

The above translation of ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2024(2024 ರಕರ್ನಾಟಕಅಧಿನಿಯಮಸಂಖ್ಯೆ: 42)be published in the official Gazette under clause (3) of Article 348 of the Constitution of India.

**THAAWARCHAND GEHLOT**  
**GOVERNOR OF KARNATAKA**

By Order and in the name of  
the Governor of Karnataka,

**G. SRIDHAR**  
Secretary to Government  
Department of Parliamentary  
Affairs and Legislation